

ಕರ್ನಾಟಕ ಸರ್ಕಾರ  
ಸಾರಿಗೆ ಇಲಾಖೆ

TRANSPORT DEPARTMENT

ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಮಡಿಕೇರಿ

ಕಛೇರಿ ಪ್ರಾರಂಭವಾದ ದಿನಾಂಕ 29-03-1958  
DATE OF OFFICE OPENED ON 29-03-1958

ಮಾಹಿತಿ ಹಕ್ಕು ಕಾಯಿದೆ 2005ರ ಅಧಿನಿಯಮ  
4(1)(ಬಿ) ದಾಖಲೆಗಳ ವಿವರ

ಕರ್ನಾಟಕ ಸರ್ಕಾರ

ಸಾರಿಗೆ ಇಲಾಖೆ

ಮಾಹಿತಿ ಹಕ್ಕು ಅಧಿನಿಯಮ 2005 – ಅಧ್ಯಾಯ 2 ನಿಯಮ 4(1)ಬಿ ಪ್ರಕಾರ ಪ್ರಕಟಿಸಿದ  
ಮಾಹಿತಿ

1.4(ಬಿ)1. ಅದರ ರಚನೆ, ಕಾರ್ಯಗಳು ಮತ್ತು ಕರ್ತವ್ಯಗಳ ವಿವರಗಳು:

ಸಂಘಟನೆ:- ಪ್ರಾದೇಶಿಕ ಸಾರಿಗೆ ಅಧಿಕಾರಿಯವರು ಈ ಕಛೇರಿಯ ಮುಖ್ಯಸ್ಥರಾಗಿರುತ್ತಾರೆ. ಮತ್ತು ಈ ಕೆಳಕಂಡ ಅಧಿಕಾರಿಗಳು ಇವರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಾರೆ.

ಮಂಜೂರಾಗಿರುವ ಹುದ್ದೆಗಳು

ಅ) ಹಿರಿಯ ಮೋಟಾರು ವಾಹನ ನಿರೀಕ್ಷಕರು	-1
ಆ) ಮೋಟಾರು ವಾಹನ ನಿರೀಕ್ಷಕರು	- 4
ಇ) ಲೆಕ್ಕಾಧೀಕ್ಷಕರು	- 1
ಈ) ಕಛೇರಿ ಅಧೀಕ್ಷಕರು	- 2
ಉ) ಪ್ರಥಮ ದರ್ಜೆ ಸಹಾಯಕರು	- 5
ಊ) ದ್ವಿತೀಯ ದರ್ಜೆ ಸಹಾಯಕರು	- 8
ಋ) ಶೀಘ್ರಲಿಪಿಗಾರರು	- 1
ಎ) ಬೆರಳಚ್ಚುಗಾರರು	- 1
ಏ) ವಾಹನ ಚಾಲಕರು	- 2
ಐ) ಗ್ರೂಪ್ 'ಡಿ' ನೌಕರರು	- 5
ಬಿ) ಟ್ರೆಜರಿ ಗಾರ್ಡ್	- 3
ಓ) ಅಟೆಂಡರ್	- 1

ಈ ಕಛೇರಿಯಲ್ಲಿ ಮುಖ್ಯವಾಗಿ ಸಾರಿಗೆ ಮತ್ತು ಸಾರಿಗೆತರ ವಾಹನಗಳ ನೋಂದಣಿ, ತೆರಿಗೆ ವಸೂಲಾತಿ, ಕಲಿಕಾ ಚಾಲನಾ ಅನುಜ್ಞಾ ಪತ್ರ, ಚಾಲನಾ ಅನುಜ್ಞಾ ಪತ್ರ ಮತ್ತು ವಾಹನಗಳ ಉಪಯೋಗದ ನಿಯಂತ್ರಣದ ಬಗ್ಗೆ ಈ ಕೆಳಕಂಡ ಕಾಯ್ದೆ ನಿಯಮದ ಅಡಿಯಲ್ಲಿ ಕಾರ್ಯ ನಿರ್ವಹಿಸಲಾಗುತ್ತದೆ.

1. ಕೇಂದ್ರ ಮೋಟಾರು ವಾಹನಗಳ ಕಾಯ್ದೆ 1988
2. ಕೇಂದ್ರ ಮೋಟಾರು ವಾಹನಗಳ ಕಾಯ್ದೆ ನಿಯಮಗಳು, 1989
3. ಕರ್ನಾಟಕ ಮೋಟಾರು ವಾಹನ ನಿಯಮಗಳು 1989
4. ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ ಮತ್ತು ನಿಯಮಗಳು 1957 ಮತ್ತು ಸಂಬಂಧಿಸಿದ ತಿದ್ದುಪಡಿಗಳು.

ಪ್ರಮುಖ ಕಾರ್ಯಗಳು:-

1. ವಾಹನಗಳ ನೋಂದಣಿ.
2. ಚಾಲನಾ ಹಾಗೂ ನಿರ್ವಾಹಕ ಅನುಜ್ಞಾ ಪತ್ರಗಳನ್ನು ನೀಡುವಿಲೆ.
3. ಸರಕು ಸಾಗಣೆ ಹಾಗೂ ಪ್ರಯಾಣಿಕ ವಾಹನಗಳಿಗೆ ರಹದಾರಿಗಳನ್ನು ನೀಡುವಿಕೆ.
4. ಮೋಟಾರು ವಾಹನಗಳ ತೆರಿಗೆ ಸಂಗ್ರಹಣೆ.
5. ಮೋಟಾರು ವಾಹನ ನಿಯಮಗಳ ಪ್ರವರ್ತನೆ.
6. ರಸ್ತೆ ಸುರಕ್ಷತಾ ಕ್ರಮಗಳು.
7. ವಾಹನಗಳಿಂದಾಗುವ ವಾಯು ಮಾಲಿನ್ಯ ನಿಯಂತ್ರಣದ ಬಗ್ಗೆ ಪ್ರವರ್ತನೆ.
8. ಹೆಚ್ಚಿನ ರಾಜಸ್ವವನ್ನು ಸಂಗ್ರಹಿಸುವುದು.

## II.4(ಬಿ)2. ಅಧಿಕಾರಿಗಳ ಮತ್ತು ನೌಕರರ ಕರ್ತವ್ಯಗಳು:

ಕಛೇರಿ ವಿಳಾಸ: ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಕಾರ್ಯದರ್ಶಿ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಮತ್ತು ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಕಛೇರಿ, ಮಡಿಕೇರಿ, ಕೊಡಗು ಜಿಲ್ಲೆ 571201.

1. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು:- ಕಛೇರಿಯ ಮುಖ್ಯಸ್ಥರಾಗಿದ್ದು ಕಛೇರಿಯ ಸಂಪೂರ್ಣ ಜವಾಬ್ದಾರಿ ನಿರ್ವಹಿಸುತ್ತಾರೆ. ಕಛೇರಿಯ ಯಾವುದೇ ಕೆಲಸಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಹೊಂದಿರುತ್ತಾರೆ. ಸಿಬ್ಬಂದಿಯ ನಿಯಂತ್ರಣ, ಕೆಲಸದ ಹಂಚಿಕೆಯನ್ನು ಮಾಡುವ ಅಧಿಕಾರವನ್ನು ಸಹ ಹೊಂದಿರುತ್ತಾರೆ. ಹಾಗೆಯೇ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿಯ ಸದಸ್ಯರು ಮತ್ತು ಕಛೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಯಾಗಿಯೂ ಸಹ ಕಾರ್ಯನಿರ್ವಹಿಸುತ್ತಾರೆ.
2. ಹಿರಿಯ/ಮೋಟಾರು ವಾಹನ ನಿರೀಕ್ಷಕರು:- ಮೋಟಾರು ವಾಹನ ಕಾಯ್ದೆ ಹಾಗೂ ನಿಯಮಗಳನುಸಾರ ಸಾರಿಗೆ ವಾಹನಗಳ ನೋಂದಣಿ ನವೀಕರಣ ಹಾಗೂ ಅರ್ಹತಾ ಪತ್ರ ನವೀಕರಣಕ್ಕೆ ಸಂಬಂಧಿಸಿದಂತೆ ವಾಹನವನ್ನು ಪರಿಶೀಲಿಸಿ ಪ್ರಮಾಣ ಪತ್ರ ನೀಡುವುದು ಮತ್ತು ಅಭ್ಯರ್ಥಿಗಳನ್ನು ಪರೀಕ್ಷಿಸಿ ನಿರ್ವಾಹಕ, ಕಲಿಕಾ ಚಾಲನಾ ಅನುಜ್ಞಾ ಪ್ರಮಾಣ ಪತ್ರ ನೀಡುವುದು, ವಾಹನಗಳ ತಪಾಸಣೆ, ಅಪಘಾತ ವಾಹನಗಳ ವೀಕ್ಷಣೆ, ಬಾಕಿ ತೆರಿಗೆ ವಸೂಲಿ ಸೇರಿದಂತೆ ಇನ್ನಾವುದೇ ಮೇಲಾಧಿಕಾರಿಗಳ ಆದೇಶದಂತೆ ಕಾರ್ಯನಿರ್ವಹಿಸುವುದು.
3. ಕಛೇರಿ ಅಧೀಕ್ಷಕರು:- ಕಛೇರಿಯ ಅಧೀಕ್ಷಕರು ಸಾರ್ವಜನಿಕರು ಸಲ್ಲಿಸುವ ವಿವಿಧ ಕಛೇರಿ ಕೆಲಸಗಳ ಅರ್ಜಿಗಳನ್ನು ಪರಿಶೀಲಿಸಿ ಸ್ವೀಕರಿಸುವುದು. ದೈನಂದಿನ ರಾಜಸ್ವ ವಸೂಲಾತಿಯ ಅಂಕಿ ಅಂಶಗಳ ಸಂಗ್ರಹಣೆ ಸೇರಿದಂತೆ ಒಟ್ಟಾರೆಯಾಗಿ ಕಛೇರಿಯ ಸಿಬ್ಬಂದಿಗಳ ಕೆಲಸ ಕಾರ್ಯಗಳ ಮೇಲ್ವಿಚಾರಣೆ ಹಾಗೂ ಮೇಲಾಧಿಕಾರಿಗಳು ನೀಡಿದ ಆದೇಶ ಪಾಲಿಸುವುದು.
4. ಪ್ರಥಮ/ದ್ವಿತೀಯ ದರ್ಜೆ ಸಹಾಯಕರು:- ಕಛೇರಿಯ ಅಧೀಕ್ಷಕರು/ಮೇಲಾಧಿಕಾರಿಗಳು ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ ಕಡತದೊಂದಿಗೆ ಮುಂದಿನ ಆದೇಶಕ್ಕಾಗಿ ಕಛೇರಿ ಅಧೀಕ್ಷಕರಿಗೆ ಸಲ್ಲಿಸುವುದು. ಕಡತದಲ್ಲಿ ಮೇಲಾಧಿಕಾರಿಗಳು ನೀಡಿದ ಆದೇಶವನ್ನು ಪಾಲಿಸಿ ಸಾರ್ವಜನಿಕರ ಕೆಲಸಕಾರ್ಯಗಳನ್ನು ನಿರ್ವಹಿಸುವುದು.
5. ಬೆರಳಚ್ಚುಗಾರರು:- ಕಛೇರಿಯಿಂದ ಹೊರಡಿಸುವ ಎಲ್ಲಾ ಪತ್ರಗಳನ್ನು ಬೆರಳಚ್ಚು ಮಾಡುವುದು. ರಹದಾರಿ ಪರವಾನಿಗೆಗಳನ್ನು ಬೆರಳಚ್ಚಿಸುವುದು ಹಾಗೂ ಮೇಲಾಧಿಕಾರಿಗಳು ಹೇಳಿದ ಇತರೆ ಕೆಲಸಗಳನ್ನು ನಿರ್ವಹಿಸುವುದು.
6. ವಾಹನ ಚಾಲಕರು:- ಕಛೇರಿಯ ಎಲ್ಲಾ ಕೆಲಸ ಕಾರ್ಯಗಳಿಗೆ ನಿಗದಿಪಡಿಸಿದ ವಾಹನವನ್ನು ಚಲಿಸುವುದು.
7. 'ಡಿ' ಗ್ರೂಪ್ ನೌಕರರು(ಜವಾನರು):- ಸ್ಥಳೀಯ ಟಿಪಾಲನ್ನು ವಿತರಿಸುವುದು ಹಾಗೂ ಮೇಲಾಧಿಕಾರಿಗಳ ಆದೇಶದ ಮೇರೆಗೆ ಕೆಲಸ ನಿರ್ವಹಿಸುವುದು.

III. 4(ಬಿ)3. ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆಯ ಮಾರ್ಗಗಳು ಸೇರಿದಂತೆ ತೀರ್ಮಾನ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕಾರ್ಯ ವಿಧಾನಗಳು.

ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ ಕಛೇರಿಗೆ ಸಲ್ಲಿಸುವ ಅರ್ಜಿಗಳನ್ನು ನಿಯಮಾನುಸಾರ ಕಛೇರಿಯಲ್ಲಿನ ಅಧೀಕ್ಷಕರುಗಳು ಪರಿಶೀಲಿಸಿ ಸ್ವೀಕರಿಸಿರುತ್ತಾರೆ. ತದನಂತರ ಕಛೇರಿಯ ಸ್ವೀಕೃತಿ ವಿಭಾಗದ ಮುಖಾಂತರ ಆಯಾ ವಿಭಾಗಗಳನ್ನು ನಿರ್ವಹಿಸುವ ವಿಷಯ ನಿರ್ವಾಹಕರು ತಮಗೆ ಸಂಬಂಧಿಸಿದ ಅರ್ಜಿಗಳನ್ನು ಕಡತದಲ್ಲಿ ಟಿಪ್ಪಣಿಯೊಂದಿಗೆ ವಿಷಯವನ್ನು ಮಂಡಿಸುತ್ತಾರೆ. ನಂತರ ಅದನ್ನು ಸಂಬಂಧಿಸಿದ ಅಧೀಕ್ಷಕರು ಪರಿಶೀಲಿಸಿ ತಮ್ಮ ಟಿಪ್ಪಣಿಯನ್ನು ಮಂಡಿಸಿದ ನಂತರ ಅಂತಿಮವಾಗಿ ಸಕ್ಷಮ ಪ್ರಾಧಿಕಾರದ ಅಧಿಕಾರಸ್ಥರು ಸದರಿ ವಿಷಯದ ಕಡತಕ್ಕೆ ತಮ್ಮ ತೀರ್ಮಾನದ ಆದೇಶವನ್ನು ನೀಡುತ್ತಾರೆ. ಸದರಿಯವರು ನೀಡಿದ ಆದೇಶವನ್ನು ಅಂತಿಮವಾಗಿ ವಿಷಯ ನಿರ್ವಾಹಕರು ಮತ್ತು ಅಧೀಕ್ಷಕರುಗಳು ಪಾಲಿಸುತ್ತಾರೆ ಮತ್ತು ಸಂಬಂಧಿಸಿದ ಕಡತಗಳನ್ನು ನಿರ್ವಹಿಸುತ್ತಿರುತ್ತಾರೆ.

ಕೆಲವೊಂದು ವಿಷಯಗಳಿಗೆ ಸಂಬಂಧಿಸಿದ ಕೆಲಸಗಳಿಗೆ ಕಛೇರಿಯ ತಾಂತ್ರಿಕ ಸಿಬ್ಬಂದಿಗಳಾದ ಹಿರಿಯ/ಮೋಟಾರು ವಾಹನ ನಿರೀಕ್ಷಕರುಗಳ ಪರಿಶೀಲನೆ ಅವಶ್ಯಕವಾಗಿದ್ದು, ಅಂತಹ ಅರ್ಜಿಗಳನ್ನು ಕಛೇರಿ ಅಧೀಕ್ಷಕರು ಪರಿಶೀಲಿಸಿ ಸ್ವೀಕರಿಸಿದ ನಂತರ ತಾಂತ್ರಿಕ ಸಿಬ್ಬಂದಿಗಳು ತಾವು ಸಹ ವಾಹನವನ್ನು/ಅಭ್ಯರ್ಥಿಗಳನ್ನು ಭೌತಿಕವಾಗಿ ತಾಂತ್ರಿಕವಾಗಿ ಪರಿಶೀಲಿಸಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಗೆ ಶಿಫಾರಸ್ಸುಗಳೊಂದಿಗೆ ಮಂಡಿಸುತ್ತಾರೆ. ಅಂತಿಮವಾಗಿ ಸಕ್ಷಮ ಪ್ರಾಧಿಕಾರದ ಅಧಿಕಾರಸ್ಥರು ತೀರ್ಮಾನ ತೆಗೆದುಕೊಂಡು ಅಂತಹ ಕಡತಗಳಿಗೆ ಆದೇಶ ಮಾಡುತ್ತಾರೆ. ಸದರಿಯವರ ಆದೇಶವನ್ನು ವಿಷಯ ನಿರ್ವಾಹಕರು ಹಾಗೂ ಅಧೀಕ್ಷಕರುಗಳು ಅಂತಿಮವಾಗಿ ಪಾಲಿಸುತ್ತಾರೆ. ಮತ್ತು ಸಂಬಂಧಿಸಿದ ಕಡತಗಳನ್ನು ನಿರ್ವಹಿಸುತ್ತಾರೆ.

IV. 4(ಬಿ). ಅದರ ಕಾರ್ಯಗಳ ನಿರ್ವಹಣೆಗೆ ಅದು ರೂಪಿಸಿರುವ ಸೂತ್ರಗಳು:

ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಅವರ ಅಧೀನದಲ್ಲಿ ಬರುವ ಸಿಬ್ಬಂದಿಯವರು ಈ ಕೆಳಕಂಡ ಕಾಯ್ದೆ ಮತ್ತು ನಿಯಮದಡಿಯಲ್ಲಿ ಕರ್ತವ್ಯ ನಿರ್ವಹಿಸಲಾಗುತ್ತದೆ.

1. ಕೇಂದ್ರ ಮೋಟಾರು ವಾಹನಗಳ ಕಾಯ್ದೆ 1988.
2. ಕೇಂದ್ರ ಮೋಟಾರು ವಾಹನಗಳ ಕಾಯ್ದೆ ನಿಯಮಗಳು 1989.
3. ಕರ್ನಾಟಕ ಮೋಟಾರು ವಾಹನ ನಿಯಮಗಳು, 1989.

4. ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ ಮತ್ತು ನಿಯಮಗಳು 1957 ಮತ್ತು ಸಂಬಂಧಿಸಿದ ತಿದ್ದುಪಡಿಗಳು.

V. 4(ಬಿ)5. ಅದರ ಕಾರ್ಯಗಳನ್ನು ನೆರವೇರಿಸುವುದಕ್ಕಾಗಿ ಅದು ಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ಅಥವಾ ಅದರ ಉದ್ಯೋಗಿಗಳು ಬಳಸುವ ನಿಯಮಗಳು, ಉಪ ನಿಯಮಗಳು, ಅನುಸೂಚಿಗಳು, ಕೈಪಿಡಿಗಳು ಮತ್ತು ದಾಖಲೆಗಳು:

1. ಕೇಂದ್ರ ಮೋಟಾರು ವಾಹನಗಳ ಕಾಯ್ದೆ 1988.
2. ಕೇಂದ್ರ ಮೋಟಾರು ವಾಹನಗಳ ಕಾಯ್ದೆ ನಿಯಮಗಳು 1989.
3. ಕರ್ನಾಟಕ ಮೋಟಾರು ವಾಹನ ನಿಯಮಗಳು, 1989.
4. ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ ಮತ್ತು ನಿಯಮಗಳು 1957 ಮತ್ತು ಸಂಬಂಧಿಸಿದ ತಿದ್ದುಪಡಿಗಳು.
5. ಕೆ.ಸಿ.ಎಸ್.ಆರ್.
6. ಸಿ.ಸಿ.ಎ.
7. ಕೆ.ಎಫ್.ಸಿ.
8. ಕೆ.ಟಿ.ಸಿ.
9. ಕಛೇರಿ ಕೈಪಿಡಿ ಮತ್ತು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಿರುವ ಅಧಿಸೂಚನೆಗಳು, ಸುತ್ತೋಲೆಗಳು ಮತ್ತು ಇತರೆ ಆದೇಶ ಸೂಚನೆ ಸಲಹೆಗಳನ್ವಯ ನಾಗರಿಕ ಸನ್ನದಿಹಿನಲ್ಲಿ ಸೂಚಿಸಲ್ಪಟ್ಟಂತೆ ನಿಯಮಗಳು, ಅಧಿನಿಯಮಗಳು ಮತ್ತು ವಿಧಾನಗಳನ್ನು ಅಳವಡಿಸಿಕೊಂಡಂತೆ ಕಾರ್ಯನಿರ್ವಹಿಸಲಾಗುತ್ತಿದೆ.

VI. 4(ಬಿ) 6. ಅದು ಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ದಸ್ತಾವೇಜುಗಳ ಪ್ರವರ್ಗಗಳ

ವಿವರ ಪಟ್ಟಿ.

ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಮ್ಮ ಅಧೀನ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲಿಸಿ ಈ ಕೆಳಕಂಡ ಪ್ರಮುಖ ಕಾರ್ಯಗಳನ್ನು ನಿರ್ವಹಿಸಿ ಕೆಳಕಂಡ ದಸ್ತಾವೇಜುಗಳನ್ನು ಹೊಂದಿರುತ್ತಾರೆ.

1. ವಾಹನಗಳ ನೋಂದಣಿ ವಿವರಗಳು.
2. ಚಾಲನಾ ಹಾಗೂ ನಿರ್ವಾಹಕ ಅನುಜ್ಞಾಪತ್ರಗಳನ್ನು ನೀಡಿರುವ ವಿವರಗಳು.
3. ಸರಕು ಸಾಗಣೆ ಹಾಗೂ ಪ್ರಯಾಣಿಕ ವಾಹನಗಳಿಗೆ ರಹದಾರಿಗಳನ್ನು ನೀಡಿರುವ ವಿವರಗಳು.
4. ಮೋಟಾರು ವಾಹನಗಳ ತೆರಿಗೆ ಸಂಗ್ರಹಣೆ ವಿವರಗಳು.
5. ಮೋಟಾರು ವಾಹನ ನಿಯಮಗಳ ಪ್ರವರ್ತನ ಚಟುವಟಿಕೆ ವಿವರಗಳು.

6. ರಸ್ತೆ ಸುರಕ್ಷತಾ ಕ್ರಮಗಳು.

7. ವಾಹನಗಳಿಂದಾಗುವ ವಾಯು ಮಾಲಿನ್ಯ ನಿಯಂತ್ರಣದ ಬಗ್ಗೆ ಪ್ರವರ್ತನ ವಿವರಗಳು.

8. ರಾಜಸ್ವವನ್ನು ಸಂಗ್ರಹಿಸಿದ ವಿವರಗಳು.

ಈ ಕಛೇರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮುಖ್ಯಸ್ಥರಾಗಿ ಆಡಳಿತ ಸಂಪೂರ್ಣ ಜವಾಬ್ದಾರಿ ಹೊಂದಿರುತ್ತಾರೆ.

**VII. 4(ಬಿ)7. ಅದರ ಕಾರ್ಯನೀತಿಯ ರಚನೆ ಅಥವಾ ಅದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ.**

ಸಾರ್ವಜನಿಕರೊಡನೆ ಸಮಾಲೋಚಿಸಲು ಅಥವಾ ಅದರ ಪ್ರಾತಿನಿಧ್ಯವಿರುವಂತೆ ಮಾಡಲು ಇರುವಂತಹ ಯಾವುದೇ ವ್ಯವಸ್ಥೆಯ ವಿವರಗಳು.

ಸಹಾಯಕ ಮೇಜು, ಸಾರ್ವಜನಿಕ ಸಂಪರ್ಕಾಧಿಕಾರಿ, ಸಲಹಾ ದೂರು ಪೆಟ್ಟಿಗೆ, ಜಿಲ್ಲಾಧಿಕಾರಿಗಳ ಪ್ರತಿ ಮಾಹೆ ನಿರ್ವಹಿಸುವ ಸಾರ್ವಜನಿಕ ಕುಂದುಕೊರತೆ ಮತ್ತು ಫೋನ್ ಇನ್ ಕಾರ್ಯಕ್ರಮಗಳು, ಇತ್ಯಾದಿ.

ಸಹಾಯಕ ಮೇಜುವಿನಲ್ಲಿ - 01 ಅಧೀಕ್ಷಕರು

- 01 ಸಹಾಯಕರು

- 01 'ಡಿ' ಗ್ರೂಪ್ ನೌಕರರುಗಳು ಸಾರ್ವಜನಿಕರಿಗೆ ಅವಶ್ಯವಾದ ಇಲಾಖೆಗೆ ಸಂಬಂಧಪಟ್ಟ ಎಲ್ಲಾ ಅರ್ಜಿ ನಮೂನೆಗಳನ್ನು ನೀಡುವುದರ ಜೊತೆಗೆ ಸಾರ್ವಜನಿಕ ಕೆಲಸಕಾರ್ಯಗಳು ಸುಸೂತ್ರವಾಗಿ ಆಗಲು ಕರ್ತವ್ಯ ನಿರ್ವಹಿಸುತ್ತಾರೆ.

ಸಾರ್ವಜನಿಕ ಸಂಪರ್ಕಾಧಿಕಾರಿ - ಕಛೇರಿ ಅಧೀಕ್ಷಕರು

ದೂರವಾಣಿ ಸಂಖ್ಯೆ - 08272-225785

**VIII. 4(ಬಿ) 8. ಮಂಡಳಿಗಳು, ಪರಿಷತ್ತುಗಳು, ಸಮಿತಿಗಳು ಅಥವಾ ಇತರ ನಿಯಮಗಳು ಮತ್ತು**

ಅದರ ಭಾಗವಾಗಿ ಅಥವಾ ಅದರ ಸಲಹೆಯ ಉದ್ದೇಶಕ್ಕಾಗಿ ರಚಿತವಾದ ಇಬ್ಬರು

ಅಥವಾ ಹೆಚ್ಚು ವ್ಯಕ್ತಿಗಳನ್ನೊಳಗೊಂಡ ಮಂಡಳಿಗಳ, ಪರಿಷತ್ತುಗಳ, ಸಮಿತಿಗಳ

ಮತ್ತು ಇತರ ನಿಯತಕಾಲಿಕೆ ಸಭೆಗಳು ಸಾರ್ವಜನಿಕರಿಗೆ ಮುಕ್ತವಾಗಿರುತ್ತವೆಯೇ

ಅಥವಾ ಅಂತಹ ಸಭೆಗಳ ನಡಾವಳಿಗಳು ಸಾರ್ವಜನಿಕರಿಗೆ ದೊರೆಯುತ್ತವೆಯೇ

ಎಂಬುದರ ವಿವರ ಪಟ್ಟಿ ಮೈಸೂರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು

ಕಾರ್ಯನಿರ್ವಹಿಸುತ್ತಿದೆ. ಪ್ರಾಧಿಕಾರವು ಈ ಕೆಳಕಂಡವರನ್ನು ಒಳಗೊಂಡಿರುತ್ತದೆ.

1. ಅಧ್ಯಕ್ಷರು, ಜಿಲ್ಲಾಧಿಕಾರಿಗಳು.

2. ಸದಸ್ಯರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು.

3. ಕಾರ್ಯದರ್ಶಿ, ಪ್ರಾದೇಶಿಕ ಸಾರಿಗೆ ಅಧಿಕಾರಿ.

## 4. ಹೆಚ್ಚುವರಿ ಕಾರ್ಯದರ್ಶಿ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರ

ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಮಡಿಕೇರಿ, ಕೊಡಗು ಜಿಲ್ಲೆ- 571201

ಮೋಟಾರು ವಾಹನ ಕಾಯ್ದೆ 1988ರ ಸೆಕ್ಷನ್ 68(1)ರ ಅಡಿಯಲ್ಲಿ ಸಾರಿಗೆ ವಾಹನಗಳ ರಹದಾರಿ ನೀಡುವ ಅಧಿಕಾರ ಹೊಂದಿರುತ್ತಾರೆ. ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಕಾಲಕಾಲಕ್ಕೆ ಸಭೆ ನಡೆಸುತ್ತಿದ್ದು, ಈ ಸಭೆಗಳ ಎಲ್ಲಾ ನಡವಳಿಗಳು ಸಾರ್ವಜನಿಕರಿಗೆ ಲಭ್ಯವಿರುತ್ತವೆ ಮತ್ತು ಕೋರಿದಾಗ ಅವುಗಳ ಪ್ರತಿ ನೀಡಲಾಗುತ್ತಿದೆ.

## IX. 4( ಬಿ) 9. ಅಧಿಕಾರಿಗಳ ಮತ್ತು ನೌಕರರ ನಿರ್ದೇಶಿಕೆ.

ಕ್ರಮ ಸಂಖ್ಯೆ	ಪದನಾಮ ಶ್ರೀ/ಶ್ರೀಮತಿ	ಹುದ್ದೆ	ವಿಳಾಸ	ದೂರವಾಣಿ ಸಂಖ್ಯೆ
1	ಜೆ.ಪಿ.ಗಂಗಾಧರ	ಪ್ರಾ.ಸಾ.ಅ. (ಪ್ರಭಾರ)		9449864012
2	ಕೆ.ಎ. ಸಲೀಮಾ	ಅಧೀಕ್ಷಕರು	ವಿಜಯನಗರ, ವಿರಾಜಪೇಟೆ, ಕೊಡಗು ಜಿಲ್ಲೆ	08272-225785
3	ಶಿವಣ್ಣ	ಪ್ರ.ದ.ಸ.	ಕೇರಾಫ್ ದೇವಯ್ಯ, ಮಂಗಳಾದೇವಿನಗರ, ಮಡಿಕೇರಿ, ಕೊಡಗು ಜಿಲ್ಲೆ.	08272-225785
4	ಮೋಹನ ಕುಮಾರ್	ಪ್ರ.ದ.ಸ.	ಎಸ್. ಉತ್ತನಹಳ್ಳಿ, ಹಡಜನ ಅಂಚೆ, ಮೈಸೂರು ತಾ., ಮೈಸೂರು ಜಿಲ್ಲೆ.	08272-225785
5	ಚೇತನ್ ಹೆಚ್.ಎಸ್.	ಪ್ರ.ದ.ಸ.	ಪ್ರಾಸಾಅ. ಮೈಸೂರು, ಇಲ್ಲಿಗೆ ನಿಯೋಜನೆ	08272-225785
6	ದೇವರಾಜು ಎಸ್	ಪ್ರ.ದ.ಸ.	ಉಪ ಸಾರಿಗೆ ಆಯುಕ್ತರ ಕಛೇರಿ, ಮೈಸೂರು, ಇಲ್ಲಿಗೆ ನಿಯೋಜನೆ	
7	ಪ್ರಭಾಕರ್, ಜಿ	ದ್ವಿ.ದ.ಸ.	ಮಾರುತಿ ಬಡಾವಣೆ, ಕುಶಾಲನಗರ	08272-225785
8	ಎಸ್.ಕೆ. ತಿಮ್ಮಯ್ಯ	ಪ್ರ.ದ.ಸ.	ಪಿ.ಡಬ್ಲ್ಯೂಡಿ ವಸತಿ ಗೃಹ (ಆರ್.ಟಿ.ಓ.ವಸತಿ ಗೃಹ) ಸ್ಪೀವರ್ಡ್ ಹಿಲ್ ರೋಡ್ ಮಡಿಕೇರಿ, ಕೊಡಗು ಜಿಲ್ಲೆ.	08272-225785
9	ಜಿ.ಡಿ. ಶೈಲೇಶ್	ದ್ವಿ.ದ.ಸ.	ಎಂ. ಬಾಡಗ ಗ್ರಾಮ, ಮೂರ್ನಾಡು ಅಂಚೆ, ಮಡಿಕೇರಿ, ಕೊಡಗು ಜಿಲ್ಲೆ.	08272-225785

10	ಎಲ್. ರಾಧಾ	ದ್ವಿ.ದ.ಸ.	ಜಯನಗರ 18ನೇ ಕ್ರಾಸ್, ಮಡಿಕೇರಿ, ಕೊಡಗು ಜಿಲ್ಲೆ.	08272-225785
11	ಸಂತೋಷ್ ಕುಮಾರ್ ಇ	ದ್ವಿ.ದ.ಸ.	ಪಿ.ಡಬ್ಲ್ಯೂಡಿ ವಸತಿ ಗೃಹ (ಆರ್.ಟಿ.ಓ.ವಸತಿ ಗೃಹ) ಸ್ವೀವರ್ಡ್ ಹಿಲ್ ರೋಡ್ ಮಡಿಕೇರಿ, ಕೊಡಗು ಜಿಲ್ಲೆ.	08272-225785
12	ದೀನನಾಥ್	ದ್ವಿ.ದ.ಸ.	ಪಿ.ಡಬ್ಲ್ಯೂಡಿ ವಸತಿ ಗೃಹ (ಆರ್.ಟಿ.ಓ.ವಸತಿ ಗೃಹ) ಸ್ವೀವರ್ಡ್ ಹಿಲ್ ರೋಡ್ ಮಡಿಕೇರಿ, ಕೊಡಗು ಜಿಲ್ಲೆ.	08272-225785
13	ಡಿ.ಕೆ.ರೀಟಾ	ಶೀಘ್ರಲಿಪಿಗಾರರು	ಪಿ.ಡಬ್ಲ್ಯೂಡಿ ವಸತಿ ಗೃಹ (ಆರ್.ಟಿ.ಓ.ವಸತಿ ಗೃಹ) ಸ್ವೀವರ್ಡ್ ಹಿಲ್ ರೋಡ್ ಮಡಿಕೇರಿ, ಕೊಡಗು ಜಿಲ್ಲೆ.	08272-225785
14	ಚಿಣ್ಣಪ್ಪ ಕೆ.ಬಿ.	ವಾಹನ ಚಾಲಕರು	ಪಿ.ಡಬ್ಲ್ಯೂಡಿ ವಸತಿ ಗೃಹ (ಆರ್.ಟಿ.ಓ.ವಸತಿ ಗೃಹ) ಸ್ವೀವರ್ಡ್ ಹಿಲ್ ರೋಡ್ ಮಡಿಕೇರಿ, ಕೊಡಗು ಜಿಲ್ಲೆ.	08272-225785
15	ಕೆ.ಕೆ. ಸ್ವಾಮಿ	'ಡಿ' ಗ್ರೂಪ್	ಕಂಠೇನಹಳ್ಳಿ, ಕಾಡನೂರು ಅಂಚೆ, ಅರಕಲಗೋಡು ತಾ., ಹಾಸನ	08272-225785
16	ಕೆ.ಎಸ್. ಶಾರದ	'ಡಿ' ಗ್ರೂಪ್	ಪಿ.ಡಬ್ಲ್ಯೂಡಿ ವಸತಿ ಗೃಹ (ಆರ್.ಟಿ.ಓ.ವಸತಿ ಗೃಹ) ಸ್ವೀವರ್ಡ್ ಹಿಲ್ ರೋಡ್ ಮಡಿಕೇರಿ, ಕೊಡಗು ಜಿಲ್ಲೆ.	08272-225785
17	ಸಾಕಮ್ಮ	'ಡಿ' ಗ್ರೂಪ್	ಪ್ರಾಸಾಲ ಕಛೇರಿ, ಮೈಸೂರು -ಪೂರ್ವ ಇಲ್ಲಿಗೆ ನಿಯೋಜನೆ	08272-225785

X. 4(ಬಿ)10. ಅದರ ವಿ.ನಿಯಮಗಳಲ್ಲಿ ಉಪ ಸಂಬಂಧಿಸಿರುವಂತೆ ಪರಿಹಾರದ ವ್ಯವಸ್ಥೆಯೂ ಸೇರಿದಂತೆ ಅದರ ಪ್ರತಿಯೊಬ್ಬ ಅಧಿಕಾರಿ ಮತ್ತು ನೌಕರರು ಪಡಿಯುವ ತಿಂಗಳ ಗೌರವಧನ.

ಕ್ರಮ ಸಂಖ್ಯೆ	ಪದನಾಮ	ಹುದ್ದೆ	ಮೂಲ ವೇತನ
1	ಬಾಬು	ಲೆಕ್ಕಾಧೀಕ್ಷಕರು	21600
2	ಕೆ.ಎ. ಸಲೀಮಾ	ಅಧೀಕ್ಷಕರು	25300
3	ಮೋಹನ ಕುಮಾರ್	ಪ್ರ.ದ.ಸ.	16400
4	ಚೇತನ್ ಹೆಚ್.ಎಸ್.	ಪ್ರ.ದ.ಸ.	16400
5	ಪ್ರಭಾಕರ್, ಜಿ	ದ್ವಿ.ದ.ಸ.	24000
6	ದೇವರಾಜು ಎಸ್	ಪ್ರ.ದ.ಸ.	16000



7	ಜಿ.ಡಿ. ಶೈಲೇಶ್	ದ್ವಿದ.ಸ.	15250
8	ಎಲ್. ರಾಧಾ	ದ್ವಿದ.ಸ.	15250
9	ಇ. ಸಂತೋಷ್ ಕುಮಾರ್	ದ್ವಿದ.ಸ.	12000
10	ದೀನನಾಥ್	ದ್ವಿದ.ಸ.	15600
11	ಡಿ.ಕೆ.ರೀಟಾ	ಬೆರಳಚ್ಚುಗಾರರು	17650
12	ಚಿಣ್ಣಪ್ಪ ಕೆ.ಬಿ.	ವಾಹನ ಚಾಲಕರು	13000
13	ಕುಮಾರ್	ವಾಹನ ಚಾಲಕರು	13000
14	ಕೆ.ಕೆ. ಸ್ವಾಮಿ	'ಡಿ' ಗ್ರೂಪ್	18550
15	ಕೆ.ಎಸ್. ಶಾರದ	'ಡಿ' ಗ್ರೂಪ್	13300
16	ಸಾಕಮ್ಮ	'ಡಿ' ಗ್ರೂಪ್	12250

XI. 4(ಬಿ) 11. ಎಲ್ಲಾ ಯೋಜನೆಗಳ ವಿವರಗಳನ್ನು ಸೂಚಿಸುವ, ಪ್ರಸ್ತಾವಿತ ವೆಚ್ಚಗಳನ್ನು ಮತ್ತು ಮಾಡಲಾದ ಬಟವಾಡೆಗಳ ವರದಿಯನ್ನು ಸೂಚಿಸಿ, ಅದರ ಪ್ರತಿಯೊಂದು ಏಜೆನ್ಸಿಗೆ ಹಂಚಿಕೆ ಮಾಡಲಾದ ಆಯವ್ಯಯ ಅನುದಾನ ಬಿಡುಗಡೆ - 2017-18(31-03-2018)

ಲೆಕ್ಕಶೀರ್ಷಿಕೆ	ಅನುದಾನ ಬಿಡುಗಡೆ	ಖರ್ಚಿನ ಬಾಬು	ಉಳಿದ ಹಣ
ಪ್ರವಾಸ ಭತ್ಯೆ 041			
ಕಛೇರಿ ವೆಚ್ಚಗಳು 051	6,50,000	5,32,717	1,17,283
ಕಟ್ಟಡ ವೆಚ್ಚ 071	3,10,000	3,03,697	6303
ಸಾರಿಗೆ ವೆಚ್ಚ 195	35,000	2,54,335	95,665

XII. 4(ಬಿ) 12. ಹಂಚಿಕೆ ಮಾಡಲಾದ ಮೊಬಲಗನ್ನೊಳಗೊಂಡು, ಸಹಾಯಧನ ಕಾರ್ಯಕ್ರಮಗಳ ಜಾರಿಯ ವಿಧಾನವನ್ನು ಮತ್ತು ಅಂತಹ ಕಾರ್ಯಕ್ರಮಗಳ ಫಲಾನುಭವಿಗಳ ವಿವರಗಳು.

2017-18 ನೇ ಸಾಲಿಗೆ ಪ.ಜಾತಿ ಮತ್ತು ಪ.ಪಂಗಡ ಉಪಯೋಜನೆ ಅಡಿ 25 ಅಭ್ಯರ್ಥಿಗಳಿಗೆ ಶೇ: 75% ರಷ್ಟು ಅನುದಾನ ನೀಡಿ ವಾಹನ ಚಾಲನಾ ತರಬೇತಿ ನೀಡಲಾಗಿದೆ.

XIII. 4(ಬಿ) 13. ಅದು ನೀಡಿರುವ ರಿಯಾಯಿತಿಗಳನ್ನು ಅನುಮತಿ ಪತ್ರಗಳನ್ನು ಅಥವಾ ಅಧಿಕಾರ

ಪತ್ರಗಳನ್ನು ಪಡೆಯುವವರ ವಿವರಗಳು:-

ಕರ್ನಾಟಕ ಮೋಟಾರು ವಾಹನ ನಿಯಮ 1989ರ ನಿಯಮ 684 ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರಿಗೆ ಸರ್ಕಾರ ನಿಗದಿಪಡಿಸಿರುವ ರಹದಾರಿ ಶುಲ್ಕಗಳಲ್ಲಿ ಶೇಕಡ 50 ರಷ್ಟು ವಿನಾಯಿತಿ ಇರುತ್ತದೆ.

XIV.4(ಬಿ) 14. ಅದರ ಬಳಿ ಲಭ್ಯವಿರುವ ಅಥವಾ ಅದು ಹೊಂದಿರುವ ವಿದ್ಯುನ್ಮಾನ ರೂಪಕ್ಕೆ ಪರಿವರ್ತಿಸಿರುವ ಮಾಹಿತಿಗೆ ಸಂಬಂಧಿಸಿದ ವಿವರಗಳು:

ವಾಹನಗಳ ನೋಂದಣಿ, ಚಾಲನಾ ಅನುಜ್ಞಾಪತ್ರ, ಚಾಲನಾ ಅನುಜ್ಞಾ ಪತ್ರದ ನವೀಕರಣ, ಹೆಚ್ಚುವರಿ ವಾಹನ ಚಾಲನೆಗೆ ಹಿಂಬರಹ ಶುಲ್ಕ ಪಾವತಿ, ತೆರಿಗೆ ಪಾವತಿ ಇತ್ಯಾದಿಗಳ ಕಾರ್ಯನಿರ್ವಹಣೆಯನ್ನು ಗಣಕೀಕರಣಗೊಳಿಸಿ ವಾಹನ ಮತ್ತು ಸಾರಥಿ ಸಾಪ್ಲೈವೇರ್ ಅಳವಡಿಸಲಾಗಿದೆ. ಹಾಗೂ ಈಗಾಗಲೇ ಡಿ.ಎಲ್.ರೂಪದ 17840 ಹಾಗೂ ಆರ್.ಸಿ. ರೂಪದ 24576 ಸ್ಮಾರ್ಟ್‌ಕಾರ್ಡ್‌ಗಳನ್ನು ನೀಡಲಾಗಿದೆ.

XV.4(©) 15. ಸಾರ್ವಜನಿಕರ ಉಪಯೋಗಕ್ಕಾಗಿ ಗ್ರಂಥಾಲಯವನ್ನು ಅಥವಾ ವಾಚನಾಲಯವನ್ನು ನಿರ್ವಹಿಸುತ್ತಿದ್ದಲ್ಲಿ ಅದರ ಕೆಲಸ ಸಮಯವನ್ನೊಳಗೊಂಡಂತೆ ಮಾಹಿತಿ

ಪಡೆಯಲು ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ವಿವರಗಳು:

ಸಾರ್ವಜನಿಕರ ಉಪಯೋಗಕ್ಕಾಗಿ ಗ್ರಂಥಾಲಯ ಅಥವಾ ವಾಚನಾಲಯ ಈವರೆಗೆ ಅಸ್ತಿತ್ವದಲ್ಲಿ ಇರುವುದಿಲ್ಲ.

XVI. 4(ಬಿ) 16. ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಹೆಸರು, ಪದನಾಮ ಮತ್ತು ಇತರ ವಿವರಗಳು.

1. ಸಾರ್ವಜನಿಕ ಮಾಹಿತಿ ಅಧಿಕಾರಿ ಶ್ರೀ: ಜೆ.ಪಿ. ಗಂಗಾಧರ  
ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ
2. ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ ಶ್ರೀ: ಶಿವಣ್ಣ  
ಅಧೀಕ್ಷಕರು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ,  
ಮಡಿಕೇರಿ, ಕೊಡಗು ಜಿಲ್ಲೆ,
3. ಮೇಲ್ಮನವಿ ಪ್ರಾಧಿಕಾರ ಶ್ರೀ . ಸಿ.ಟಿ.ಮೂರ್ತಿ  
ಜಂಟಿ ಸಾರಿಗೆ ಆಯುಕ್ತರು, ಮೈಸೂರು ವಿಭಾಗ, ಮೈಸೂರು-570 005.

ಅ) ಈ ಕಛೇರಿಗೆ 2017-18 ನೇ ಸಾಲಿನಲ್ಲಿ ಒಟ್ಟು ರೂ. 54,20,00,000/- ರಾಜಸ್ವ ಗುರಿ ನಿಗಧಿಪಡಿಸಲಾಗಿದ್ದು, ಅದರಲ್ಲಿ ಒಟ್ಟು ರೂ. 57,97,15,000/- ನ್ನು ವಸೂಲಿ ಮಾಡಲಾಗಿದ್ದು, 106.96% ಗುರಿಯನ್ನು ಮುಟ್ಟಲಾಗಿದೆ.

ಆ) ಕೇಂದ್ರ ಕಛೇರಿಯಾದ ಮಾನ್ಯ ಸಾರಿಗೆ ಆಯುಕ್ತರ ಕಛೇರಿ, ಬೆಂಗಳೂರಿನಿಂದ ಬಿಡುಗಡೆಯಾದ ವೆಬ್‌ಸೈಟ್ [WWW.rto.kar.ni.in](http://WWW.rto.kar.ni.in) ರಲ್ಲಿ ಹಾಗೂ ಚಾಲನಾ ಅನುಜ್ಞಾ ಪತ್ರಕ್ಕೆ ಸಂಬಂಧಿಸಿದಂತೆ [WWW.Sarathi.nic.in](http://WWW.Sarathi.nic.in) ಮತ್ತು ವಾಹನಗಳ ವಿವರಗಳಿಗೆ [WWW.Vahan.nic.in](http://WWW.Vahan.nic.in) ರಲ್ಲಿ ಪರಿಶೀಲಿಸಿ ಮಾಹಿತಿ ಪಡೆದು ಸಾರ್ವಜನಿಕರು ತಮ್ಮ ಕೆಲಸಕಾರ್ಯಗಳಿಗೆ ಅನುಸರಿಸಬೇಕಾದ ಸೂಕ್ತ ಮಾರ್ಗದರ್ಶನ ಪ್ರಕಟಿಸಲಾಗಿದೆ.

XVII. 4(ಬಿ) 17 ಕಛೇರಿಯಲ್ಲಿ ನಿರ್ವಹಿಸಲಾಗಿರುವ ಎಲ್ಲಾ ಮಾಹಿತಿಗಳನ್ನು ಪ್ರಕಟಿಸಲಾಗಿದೆ. ಮತ್ತು ಮಾಹಿತಿಗಳನ್ನು 31-03-2018 ರವರೆಗೆ ಪರಿಷ್ಕರಿಸಲಾಗಿದೆ.

(J.P. GANGADHARA)  
Regional Transport Officer &  
Public Information Officer, Madikeri  
Kodagu District (Additional charge)  
Ph.No.

(ಜೆ.ಪಿ. ಗಂಗಾಧರ)  
ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ  
ಮಾಹಿತಿ ಅಧಿಕಾರಿ, ಮಡಿಕೇರಿ  
ಕೊಡಗು ಜಿಲ್ಲೆ. (ಹೆಚ್ಚುವರಿ ಪ್ರಭಾರ)